



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

ಸಂಖ್ಯೆ: ಬೆಂ.ಆ.ಪ್ರಾ/ಅಸ/ಆಆ-3/ತಾಸ-2/ಸ್ವಾಧೀನ ಪತ್ರ/ಟ-351/2022-23
No. ಅನುಸೂಚಿ-9

(ಉಪವಿಧಿ ಸಂಖ್ಯೆ: 5.5.1)

ಸ್ವಾಧೀನಾನುಭವ ಪತ್ರ

ದಿನಾಂಕ: 17/12/2022

Date: ಅಭಿಯಂತರ ಸದಸ್ಯರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು, ದಿನಾಂಕ: 17/12/2022.

ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ದೊಡ್ಡಬೆಲೆ ಗ್ರಾಮದ ಸರ್ವೆ ನಂ.25(ಪಿ), 28/1, 28/2, 29/4, 29/6, 29/7, 29/9, 29/10, 29/11, 29/12, 29/13, 29/14, 29/15 ಮತ್ತು 32/1ಎ ರಲ್ಲಿ 15 ಎಕರೆ 1¼ ಗುಂಟೆ ಆಫವಾ 60828.46 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ತಳ+ನೆಲ+20ಮೇಲಂತಸ್ತು ಹೊಂದಿರುವ ಬ್ಲಾಕ್-ಎ, ಬಿ, ಸಿ & ತಳ+ನೆಲ+19ಮೇಲಂತಸ್ತು ಹೊಂದಿರುವ ಬ್ಲಾಕ್-ಡಿ ಕಟ್ಟಡಗಳಲ್ಲಿ ಒಟ್ಟಾರೆ 1920 ವಸತಿ ಘಟಕಗಳನ್ನೊಳಗೊಂಡ ಬಹುಮಹಡಿ ವಸತಿ ಕಟ್ಟಡಗಳು ಮತ್ತು ಕೆಳಮಹಡಿ+ನೆಲ+ಮೊದಲ ಮಹಡಿಯುಳ್ಳ ಕ್ಲಬ್‌ಹೌಸ್ ಕಟ್ಟಡವನ್ನು ನಿರ್ಮಿಸಲು ಉದ್ದೇಶಿಸಿ, ಪ್ರಾಧಿಕಾರದಿಂದ ಸಂಖ್ಯೆ:ಬೆಂ.ಆ.ಪ್ರಾ/ನಮ/ಅಸ/ಆಆ-1/ತಾಸ-2/ದ/21/2015-16, ದಿನಾಂಕ:29-09-2015 ರಂದು ನಕ್ಷೆ ಮಂಜೂರಾತಿ ನೀಡಲಾಗಿರುತ್ತದೆ. ತದನಂತರ "ಬ್ಲಾಕ್-ಸಿ" ವಸತಿ ಕಟ್ಟಡಕ್ಕೆ ಪ್ರಾಧಿಕಾರದಿಂದ ಸಂಖ್ಯೆ: BDA/EM/EO1/TA2/CC/T-134/2016-17, Dt:02-07-2016 ರಂದು ಪ್ರಾರಂಭಿಕ ಪ್ರಮಾಣ ಪತ್ರ ನೀಡಲಾಗಿರುತ್ತದೆ. ನಂತರ, "ಕ್ಲಬ್‌ಹೌಸ್" ಕಟ್ಟಡಕ್ಕೆ ಪ್ರಾಧಿಕಾರದಿಂದ ಸಂಖ್ಯೆ:BDA/EM/EO1/TA2/CC/T-359/2018-19, Dt:16-01-2019 ರಂದು ಪ್ರಾರಂಭಿಕ ಪ್ರಮಾಣ ಪತ್ರ ನೀಡಲಾಗಿರುತ್ತದೆ ಹಾಗೂ "ಬ್ಲಾಕ್-ಸಿ" ವಸತಿ ಕಟ್ಟಡಕ್ಕೆ ಪ್ರಾಧಿಕಾರದಿಂದ ಸಂಖ್ಯೆ: BDA/EM/EO1/TA2/OC/T-29/2019-20, Dt:30-04-2019 ರಂದು ಸ್ವಾಧೀನಾನುಭವ ಪ್ರಮಾಣ ಪತ್ರ ನೀಡಲಾಗಿರುತ್ತದೆ. ತದನಂತರ, "ಬ್ಲಾಕ್-ಎ" ವಸತಿ ಕಟ್ಟಡಕ್ಕೆ ಪ್ರಾಧಿಕಾರದಿಂದ ಸಂಖ್ಯೆ:ಬೆಂ.ಆ.ಪ್ರಾ/ಅಸ/ಆಆ-1/ತಾಸ-2/ಪ್ರಾಪ್ರಪ/ಟ-430/2019-20, ದಿನಾಂಕ:15-02-2020 ರಂದು ಪ್ರಾರಂಭಿಕ ಪ್ರಮಾಣ ಪತ್ರ ನೀಡಲಾಗಿರುತ್ತದೆ.

ಮುಂದುವರಿದು, ಮೇಲ್ಕಂಡ ಬಹುಮಹಡಿ ವಸತಿ ಕಟ್ಟಡಗಳು ಹಾಗೂ ಕ್ಲಬ್‌ಹೌಸ್ ಕಟ್ಟಡಗಳಿಗೆ ಪ್ರಾಧಿಕಾರದಿಂದ ಸಂಖ್ಯೆ:ಬೆಂ.ಆ.ಪ್ರಾ/ನಮ/ಅಸ/ಆಆ-3/ತಾಸ-2/ದ/30/2022-23, ದಿನಾಂಕ:28-10-2022 ರಂದು ಮಾರ್ಪಡಿತ ನಕ್ಷೆ ಮಂಜೂರಾತಿ ನೀಡಲಾಗಿರುತ್ತದೆ.

ಅಭಿವೃದ್ಧಿದಾರರಾದ ತಾವು ದಿನಾಂಕ:02-06-2022 ರಂದು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ, ಮೇಲ್ಕಂಡ ಸರ್ವೆ ನಂಬರಿನಲ್ಲಿ ನಿರ್ಮಿಸಿರುವ ತಳ+ನೆಲ+20ಮೇಲಂತಸ್ತು ಹೊಂದಿರುವ 520 [480+40 EWS] ವಸತಿ ಘಟಕಗಳನ್ನೊಳಗೊಂಡ "ಬ್ಲಾಕ್-ಎ" ಬಹುಮಹಡಿ ವಸತಿ ಕಟ್ಟಡಕ್ಕೆ ಸ್ವಾಧೀನಾನುಭವ ಪ್ರಮಾಣ ಪತ್ರ ನೀಡುವಂತೆ ಕೋರಿರುತ್ತೀರಿ.

ಅದರಂತೆ, ಸದರಿ ಕಟ್ಟಡದ ನಿರ್ಮಾಣವು ಮಂಜೂರಾದ ನಕ್ಷೆಯಂತೆ ಪೂರ್ಣಗೊಂಡಿರುವುದಾಗಿ ತಾವು ಹಾಗೂ ನೊಂದಾಯಿತ ವಾಸ್ತು ಶಿಲ್ಪಿ/ಇಂಜಿನಿಯರ್/ಮೇಲ್ವಿಚಾರಕರು ನೀಡಿದ ದೃಢೀಕೃತ ಪತ್ರದ ಆಧಾರದ ಮೇಲೆ ಮತ್ತು ಪ್ರಶ್ನಿತ ಕಟ್ಟಡವನ್ನು ಕಾರ್ಯಪಾಲಕ ಅಭಿಯಂತರರು (ದಕ್ಷಿಣ) ರವರು ಸ್ಥಳ ಪರಿವೀಕ್ಷಣೆ ನಡೆಸಿ, ಅಭಿಯಂತರ ಅಧಿಕಾರಿ-3, ಬೆಂ.ಆ.ಪ್ರಾ. ರವರಿಗೆ ಸಲ್ಲಿಸಿರುವ ಸ್ಥಳ ಪರಿಶೀಲನಾ ವರದಿಯನ್ವಯ, ಮೇಲ್ಕಂಡ ಕಟ್ಟಡಗಳ ನಿರ್ಮಾಣ ಕಾರ್ಯವು ತಾವು ಸಲ್ಲಿಸಿದ್ದ ಮಂಜೂರಾದ ಅನುಮೋದಿತ ಕಟ್ಟಡ ನಕ್ಷೆಯಂತೆಯೇ ಪೂರ್ಣಗೊಂಡಿರುವುದು ಮನವರಿಕೆಯಾಗಿದೆ. ಸದರಿ ಕಟ್ಟಡಕ್ಕೆ ಸ್ವಾಧೀನಾನುಭವ ಪತ್ರ ನೀಡಲು ಮಾನ್ಯ ಆಯುಕ್ತರವರು ಆದೇಶ ಸಂಖ್ಯೆ:5707, ದಿನಾಂಕ:16-12-2022 ರಂದು ಅನುಮೋದನೆ ನೀಡಿರುತ್ತಾರೆ. ಅದುದರಿಂದ, ದೊಡ್ಡಬೆಲೆ ಗ್ರಾಮದ ಸರ್ವೆ ನಂ.25(ಪಿ), 28/1, 28/2, 29/4, 29/6, 29/7, 29/9, 29/10, 29/11, 29/12, 29/13, 29/14, 29/15 ಮತ್ತು 32/1ಎ ರಲ್ಲಿ 15 ಎಕರೆ 1¼ ಗುಂಟೆ ಆಫವಾ 60828.46 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಿರುವ ತಳ+ನೆಲ+20ಮೇಲಂತಸ್ತು ಹೊಂದಿರುವ 520 [480+40 EWS] ವಸತಿ ಘಟಕಗಳನ್ನೊಳಗೊಂಡ "ಬ್ಲಾಕ್-ಎ" ಬಹುಮಹಡಿ ವಸತಿ ಕಟ್ಟಡಕ್ಕೆ ಈ ಕೆಳಗಿನ ಷರತ್ತುಗಳನ್ನೊಳಗೊಳಪಡಿಸಿ ಸ್ವಾಧೀನಪಡಿಸಿಕೊಳ್ಳಲು ಈ ಮೂಲಕ ಆಯುಕ್ತರವರ ಪರವಾಗಿ ಅನುಮತಿ ನೀಡಲಾಗಿದೆ.

Shamudra
ಆಯುಕ್ತರ ವರ್ಗದ ನಿರ್ದೇಶಕರು

ಎರಡನೇ ಪುಟಕ್ಕೆ...

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಶಿಬಿಂಗಲೂರು, ಕೆ.ಆರ್.ನಗರ

ಟಿ. ಚೌದಾಯ್ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು - 560 020.

T. Chowdaiah Road, Kumarapark West, Bangalore-560 020, Facsimile: 2334 5799, Website: www.bdabangalore.org

ಪಾಲಿಸಬೇಕಾದ ಪರತ್ತುಗಳು

- 1) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿದ್ಯುತ್‌ಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 2) ವಾಹನ ನಿಲುಗಡೆ ಪ್ರದೇಶಕ್ಕೆ ಸಂಪೂರ್ಣ ಸುರಕ್ಷತೆಯನ್ನು ಒದಗಿಸಿ ವಾಹನ ನಿಲುಗಡೆಗೆ ಮಾತ್ರ ಉಪಯೋಗಿಸತಕ್ಕದ್ದು.
- 3) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ಶುದ್ಧೀಕರಣ ಘಟಕವನ್ನು (S.T.P) ಯಾವಾಗಲೂ ಸುಸ್ಥಿತಿಯಲ್ಲಿರುವುದು ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿ ಶೌಚಾಲಯ Gardening ಹಾಗೂ ಗಿಡಮರ, Lawnಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು. ಯಾವುದೇ ಕಾರಣಕ್ಕೂ Sewage ನೀರನ್ನು ಹೊರಗಡೆ ಬಿಡತಕ್ಕದ್ದಲ್ಲ.
- 4) ಕುಡಿಯುವ ಹಾಗೂ ಬಳಸುವ ನೀರಿಗಾಗಿ ಪ್ರತ್ಯೇಕ ಪೈಪ್ ಲೈನ್‌ಗಳನ್ನು (Dual Pipe System) ಅಳವಡಿಸುವುದು.
- 5) ಯೋಜನೆಯಲ್ಲಿ ಮಳೆ ನೀರು ಕೊಯ್ಲುಗಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಗೃಹ ಹಾಗೂ ಇನ್ನಿತರ ಉಪಯೋಗಗಳಿಗಾಗಿ ಬಳಸಲು ಅವಕಾಶ ಕಲ್ಪಿಸಿಕೊಳ್ಳತಕ್ಕದ್ದು.
- 6) ಅಭಿವೃದ್ಧಿದಾರರು ಕಟ್ಟಡ ಸ್ವಾಧೀನಪಡಿಸಿಕೊಂಡ ನಂತರ, ಬಿಬಿಎಂಪಿ/ಬಿಡಿಎ/ Statutory Bodies ಗಳು ಇನ್ನಾವುದೇ ಶುಲ್ಕಗಳನ್ನು ವಿಧಿಸಿದಲ್ಲಿ ಅದನ್ನು ಸಂದಾಯ ಮಾಡತಕ್ಕದ್ದು.
- 7) ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 8) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB/Gram Panchayath) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 9) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Drywaste ಮತ್ತು Wetwaste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 10) BESCOM/KSPCB/AAI/BSNL/SEIAA/KSFES ಯವರು ನೀಡಿದ Clearance ಪತ್ರದಲ್ಲಿನ ಎಲ್ಲಾ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು.
- 11) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 12) ಅಭಿವೃದ್ಧಿದಾರರು ಯೋಜನೆಯ ಒಳಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಎಲ್ಲಾ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳತಕ್ಕದ್ದು.
- 13) ಅರ್ಜಿದಾರರು ಕಟ್ಟಡದ ಸ್ವಾಧೀನಾನುಭವ ಪತ್ರ ಪಡೆಯಲು ಯಾವುದೇ ತಪ್ಪು ದಾಖಲೆಗಳನ್ನೇನಾದರೂ ಸಲ್ಲಿಸಿರುವುದು ಕಂಡುಬಂದಲ್ಲಿ ಅರ್ಜಿದಾರರಿಗೆ ಯಾವುದೇ ಮುನ್ನೂಚನೆ ನೀಡದೆ ಅನುಮೋದಿತ ಮಾರ್ಪಡಿತ ನಕ್ಷೆ ಮಂಜೂರಾತಿ ಹಾಗೂ ಸ್ವಾಧೀನಾನುಭವ ಪತ್ರವನ್ನು ರದ್ದುಪಡಿಸಲಾಗುವುದು ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.
- 14) ಇತ್ತೀಚಿನ ಸರ್ಕಾರಿ ಆದೇಶ ಸಂಖ್ಯೆ: ನಅಇ/536/ಬೆಂಗಳೂರು/2017, ದಿನಾಂಕ: 16.03.2019 ರನ್ವಯ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಅಪೀಲು ಸಂಖ್ಯೆ: 5016//2016 ರ ಷರತ್ತಿಗೊಳಪಟ್ಟಿರುತ್ತದೆ (NGT ಬಫರ್ ಗೆ ಸಂಬಂಧಿಸಿದಂತೆ).
- 15) ಅಭಿವೃದ್ಧಿದಾರರು ವಾಹನ ನಿಲುಗಡೆ ಸ್ಥಳದಲ್ಲಿ ಕಡ್ಡಾಯವಾಗಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.
- 16) ಅಭಿವೃದ್ಧಿದಾರರು ಸಿಟಿ ಮಾಸ್ಟರ್ ಪ್ಲಾನ್ ಗಳಲ್ಲಿ ವಿದ್ಯುತ್ ವಾಹನಗಳ ಚಾರ್ಜಿಂಗ್ ಗಳಿಗೆ ಸೂಕ್ತವಾದ ಮೀಸಲು ಸ್ಥಳಗಳನ್ನು ಕಾಯ್ದಿರಿಸತಕ್ಕದ್ದು.

Shamara Jamer
ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
- ಬೆಂಗಳೂರು.

ಮೂರನೇ ಪುಟಕ್ಕೆ . . .



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

ಸಂಖ್ಯೆ :
No.

-3-

ದಿನಾಂಕ : 17/12/2022
Date :

- 17) ಹಸಿರು ನ್ಯಾಯಾಧಿಕರಣವು (NGT) ಆಗಿಂದಾಗ್ಗೆ ಹೊರಡಿಸುವ / ವಿಧಿಸುವ ಯಾವುದೇ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು ಹಾಗೂ ಪ್ರಶ್ನಿತ ಪ್ರದೇಶವು NGT ಆದೇಶದನ್ವಯ ಬಫರ್ ವಲಯದಲ್ಲಿ ಇರುವುದಾದಲ್ಲಿ ಸ್ವಾಧೀನಾನುಭವ ಪತ್ರವನ್ನು ಹಿಂಪಡೆಯುವ ಷರತ್ತಿಗೊಳಪಡಿಸಿದೆ
- 18) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011 (ಬೆಂ.ಅ.ಪ್ರಾ.), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
- 19) ಅಭಿವೃದ್ಧಿದಾರರು ಕಟ್ಟಡ ಸ್ವಾಧೀನಪಡಿಸಿಕೊಂಡ ನಂತರ, ಬಿಬಿಎಂಪಿ/ Statutory Bodies/ ಬಿಡಿಎ ಕಛೇರಿ ಇನ್ನಾವುದೇ ಶುಲ್ಕ ವಿಧಿಸಿದಲ್ಲಿ ಅದನ್ನು ಸಂದಾಯ ಮಾಡತಕ್ಕದ್ದು
- 20) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ, ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.
- 21) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.

Shanmugasundaram
ಅಯ್ಯಕ್ಕರವರವರಿಗೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಶ್ರೀ ಬೆಂಗಳೂರು.

ರವರಿಗೆ,

M/s VBHC Mumbai Value Homes Pvt Ltd.,
VBHC House, 74 & 75 Millers Road,
Vasanthnagar,
Bangalore - 560 052.

ಯಥಾಪ್ರತಿಯನ್ನು,

- ಕಾರ್ಯಪಾಲಕ ಅಭಿಯಂತರರು, ದಕ್ಷಿಣ ವಿಭಾಗ, ಬೆಂ.ಅ.ಪ್ರಾ., ಬೆಂಗಳೂರು ರವರಿಗೆ ಮಾಹಿತಿಗಾಗಿ ಹಾಗೂ ಮುಂದಿನ ಕ್ರಮಕ್ಕಾಗಿ ರವಾನಿಸಿದೆ.